



# ಕರ್ನಾಟಕ ರಾಜ್ಯಪತ್ರ

ಅಧಿಕೃತವಾಗಿ ಪ್ರಕಟಿಸಲಾದುದು  
ವಿಶೇಷ ರಾಜ್ಯ ಪತ್ರಿಕೆ

ಭಾಗ - ೧ Part - I	ಬೆಂಗಳೂರು, ಗುರುವಾರ, ೦೭, ನವೆಂಬರ್, ೨೦೨೪ (ಕಾರ್ತಿಕಾ, ೧೬, ಶಕವರ್ಷ, ೧೯೪೬) BENGALURU, THURSDAY, 07, NOVEMBER, 2024 (KARTHIKA, 16, SHAKAVARSHA, 1946)	ನಂ. ೫೪೨ No. 542
---------------------	--	--------------------

## ಕರ್ನಾಟಕ ಸರ್ಕಾರದ ನಡವಳಿಗಳು

ವಿಷಯ : ಕರ್ನಾಟಕ ಸಾರ್ವಜನಿಕ ಸಂಗ್ರಹಣಾ ಪೋರ್ಟಲ್‌ನಲ್ಲಿ  
Randomization ಮೂಲಕ ಕಾಮಗಾರಿಗಳನ್ನು ಆಯ್ಕೆ  
ಮಾಡಿಕೊಳ್ಳುವ ಬಗ್ಗೆ.

- ಓದಲಾಗಿದೆ : 1. ಸರ್ಕಾರದ ಆದೇಶ ಸಂ:ಆಇ 611 ವೆಚ್ಚ-12/2023,  
ದಿನಾಂಕ:03.02.2024  
2. ಸರ್ಕಾರದ ಆದೇಶ ಸಂ:ಆಇ 506 ವೆಚ್ಚ-12/2024,  
ದಿನಾಂಕ:20.08.2024  
3. ಸರ್ಕಾರದ ಆದೇಶ ಸಂ:ಸಿಆಸುಇ 01 ಸೆಹಿಮ 2022,  
ದಿನಾಂಕ:28.12.2022

\*\*\*\*\*

## ಪ್ರಸ್ತಾವನೆ:

ಉಲ್ಲೇಖ (1) ರಲ್ಲಿನ ಸರ್ಕಾರದ ಆದೇಶದಲ್ಲಿ ಒಂದು ಕೋಟಿ ರೂಪಾಯಿಗಳವರೆಗಿನ ಕಾಮಗಾರಿಗಳಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಗುತ್ತಿಗೆದಾರರು ಕಾಮಗಾರಿಗಳ ಟೆಂಡರ್‌ಗಳಲ್ಲಿ ಭಾಗವಹಿಸಲು ಅನುಕೂಲವಾಗುವಂತೆ ಮಾದರಿ ಟೆಂಡರ್ ದಾಖಲೆಗಳಲ್ಲಿ ಕೆಲವು ಮಾರ್ಪಾಡುಗಳನ್ನು ಮಾಡಲಾಗಿರುತ್ತದೆ.

ಉಲ್ಲೇಖ (2) ರಲ್ಲಿನ ಸರ್ಕಾರದ ಆದೇಶದಲ್ಲಿ, ಉಲ್ಲೇಖ (1) ರಲ್ಲಿನ ಆದೇಶದಲ್ಲಿ ಮಾದರಿ ಟೆಂಡರ್ ದಾಖಲೆಗಳ ಷರತ್ತುಗಳಿಗೆ ತರಲಾದ ಎಲ್ಲಾ ಮಾಪಾಡುಗಳನ್ನು ಹಿಂದುಳಿದ ವರ್ಗಗಳ ಪ್ರವರ್ಗ-1 ಮತ್ತು ಪ್ರವರ್ಗ II(A) ರಲ್ಲಿನ ಜಾತಿಗಳ ಟೆಂಡರ್‌ದಾರರುಗಳಿಗೂ ಒಂದು ಕೋಟಿ ರೂಪಾಯಿಗಳವರೆಗಿನ ಕಾಮಗಾರಿಗಳ ಟೆಂಡರ್‌ಗಳಲ್ಲಿ ಭಾಗವಹಿಸಲು ಅನುಕೂಲವಾಗುವಂತೆ ಅನ್ವಯಿಸಿ ಅವಕಾಶ ಕಲ್ಪಿಸಲಾಗಿರುತ್ತದೆ.

ಮುಂದುವರೆದು, ಒಂದು ಕೋಟಿ ರೂಪಾಯಿಗಳವರೆಗಿನ ಕಾಮಗಾರಿಗಳಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಗುತ್ತಿಗೆದಾರರು ಹಾಗೂ ಹಿಂದುಳಿದ ವರ್ಗಗಳ ಪ್ರವರ್ಗ-1 ಮತ್ತು ಪ್ರವರ್ಗ II(A) ರಲ್ಲಿನ ಜಾತಿಗಳ ಟೆಂಡರ್‌ದಾರರು ಟೆಂಡರ್‌ಗಳಲ್ಲಿ ಭಾಗವಹಿಸುವ ಕುರಿತು ಕರ್ನಾಟಕ ಸಾರ್ವಜನಿಕ ಸಂಗ್ರಹಣಾ ಪೋರ್ಟಲ್‌ನಲ್ಲಿ ಶೇಕಡಾವಾರು ಮೀಸಲಾತಿಯನ್ವಯ Randomization ಮೂಲಕ ಕಾಮಗಾರಿಗಳನ್ನು ಆಯ್ಕೆ ಮಾಡಿಕೊಳ್ಳುವ ಸಂಬಂಧ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ (ಇ-ಆಡಳಿತ) ರವರಿಂದ ಸ್ಪಷ್ಟೀಕರಣ ಕೋರಲಾಗಿರುತ್ತದೆ.

ಈ ಬಗ್ಗೆ ದಿನಾಂಕ:01.10.2024 ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗಳು, ಆರ್ಥಿಕ ಇಲಾಖೆ, ಇವರ ಅಧ್ಯಕ್ಷತೆಯಲ್ಲಿ ನಡೆದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಮತ್ತು ಕಾಮಗಾರಿಗಳ ಅನುಷ್ಠಾನ ನಿರ್ವಹಿಸುವ ಲೋಕೋಪಯೋಗಿ, ಜಲಸಂಪನ್ಮೂಲ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ (ಇ-ಆಡಳಿತ), ಮುಂತಾದ ಇಲಾಖೆಗಳ ಕಾರ್ಯದರ್ಶಿಗಳು ಹಾಗೂ ಪ್ರವರ್ಗ-I ಮತ್ತು ಪ್ರವರ್ಗ-IIA ಗುತ್ತಿಗೆದಾರರ ಪ್ರತಿನಿಧಿಗಳು ಹಾಜರಾದ ಸಭೆಯಲ್ಲಿ ಚರ್ಚಿಸಿದೆ.

ಸದರಿ ಸಭೆಯಲ್ಲಿ ಚರ್ಚಿಸಿದ ನಂತರ, ವಿವಿಧ ಆಯ್ಕೆಗಳನ್ನು ಪರಿಶೀಲಿಸಿ ಪ್ರಸಕ್ತ ಚಾಲ್ತಿಯಲ್ಲಿರುವಂತೆ ಇಂಜಿನಿಯರಿಂಗ್ ಡಿವಿಜನ್ ಅಥವಾ ಟೆಂಡರ್ ಆಹ್ವಾನ ಪ್ರಾಧಿಕಾರವನ್ನು ಘಟಕ (Unit)ವಾಗಿ ಪರಿಗಣಿಸಿ ನಾಲ್ಕುಕ್ಕಿಂತ ಹೆಚ್ಚಿನ ಸಂಖ್ಯೆಯ ಕಾಮಗಾರಿಗಳನ್ನು Randomize ಮಾಡಿದ ನಂತರ ಉಲ್ಲೇಖ (3) ರಲ್ಲಿನ ಸರ್ಕಾರದ ಆದೇಶದಲ್ಲಿ ಹೊರಡಿಸಿರುವ ರೋಸ್ಟರ್ ಬಿಂದುವನ್ನು ಅನ್ವಯಿಸಿ ತಂತ್ರಾಂಶದಲ್ಲಿ ಸ್ವಯಂಚಾಲಿತವಾಗಿ ಮೀಸಲಾತಿಯನ್ನು ನಿಗದಿಪಡಿಸಲು ಹಾಗೂ ಒಂದು ಸಲ Randomize ಮಾಡಿದ ನಂತರ ಮೀಸಲಾತಿಯು ಯಾವ ರೋಸ್ಟರ್ ಬಿಂದುವಿನಲ್ಲಿ ಅಂತ್ಯವಾಗಿರುತ್ತದೆಯೋ, ಮುಂದಿನ Randomization ನಲ್ಲಿ ಮೀಸಲಾತಿಯನ್ನು ಅದೇ ರೋಸ್ಟರ್ ಬಿಂದುವಿನಿಂದ ಮುಂದುವರಿಸಿ ನಿಗದಿಪಡಿಸಿ ಟೆಂಡರ್ ಪ್ರಕ್ರಿಯೆ ಕೈಗೊಳ್ಳುವ ಆಯ್ಕೆಯನ್ನು ಅನುಮೋದಿಸಿರುತ್ತಾರೆ. ಮೇಲಿನ ಪ್ರಕ್ರಿಯೆಯನ್ನು

ಕರ್ನಾಟಕ ಸಾರ್ವಜನಿಕ ಸಂಗ್ರಹಣಾ ಪೋರ್ಟಲ್‌ನಲ್ಲಿ (KPPP) ಅಳವಡಿಸುವ ಬಗ್ಗೆ ಸೂಕ್ತ ವ್ಯವಸ್ಥೆ ಕಲ್ಪಿಸಲು ಕಾರ್ಯಕಾರಿ ಆದೇಶ ಹೊರಡಿಸಬೇಕಾಗಿರುತ್ತದೆ.

ಆದ್ದರಿಂದ ಈ ಕೆಳಕಂಡಂತೆ ಆದೇಶ.

**ಸರ್ಕಾರದ ಆದೇಶ ಸಂ:ಆಇ 707 ವೆಚ್ಚ-12/2024, ಬೆಂಗಳೂರು, ದಿನಾಂಕ: 05.11.2024**

ಪ್ರಸ್ತಾವನೆಯಲ್ಲಿ ವಿವರಿಸಿದ ಅಂಶಗಳ ಹಿನ್ನೆಲೆಯಲ್ಲಿ, ಒಂದು ಕೋಟಿ ರೂಪಾಯಿಗಳವರೆಗಿನ ಕಾಮಗಾರಿಗಳಲ್ಲಿ ಕರ್ನಾಟಕ ಸಾರ್ವಜನಿಕ ಸಂಗ್ರಹಣೆಗಳಲ್ಲಿ ಪಾರದರ್ಶಕತೆ ಅಧಿನಿಯಮ, 1999ರ ಕಲಂ (6) ರ ಪರಂತುಕಗಳು ಮತ್ತು ಕರ್ನಾಟಕ ಸಾರ್ವಜನಿಕ ಸಂಗ್ರಹಣೆಗಳಲ್ಲಿ ಪಾರದರ್ಶಕತೆ ನಿಯಮಗಳು, 2000ರ (27A) ರಲ್ಲಿ ನಿಗದಿಪಡಿಸಿದ ಮೀಸಲಾತಿಯ ಅನುಸಾರ ಟೆಂಡರ್‌ದಾರರಿಗೆ ಕರ್ನಾಟಕ ಸಾರ್ವಜನಿಕ ಸಂಗ್ರಹಣಾ ವೇದಿಕೆಯಲ್ಲಿ ಕಾಮಗಾರಿಗಳನ್ನು ಆಯ್ಕೆ ಮಾಡಲು ಈ ಕೆಳಕಂಡ ಮಾರ್ಗಸೂಚಿಗಳನ್ನು ಅಳವಡಿಸಿಕೊಳ್ಳಲು ಈ ಮೂಲಕ ಆದೇಶಿಸಿದೆ;

1. ಕರ್ನಾಟಕ ಸಾರ್ವಜನಿಕ ಸಂಗ್ರಹಣೆಗಳಲ್ಲಿ ಪಾರದರ್ಶಕತೆ ನಿಯಮಗಳು, 2000ರ (27A) ರಲ್ಲಿ ನಿಗದಿಪಡಿಸಿದಂತೆ ಇಂಜಿನಿಯರಿಂಗ್ ಡಿವಿಜನ್ ಅಥವಾ ಟೆಂಡರ್ ಆಹ್ವಾನ ಪ್ರಾಧಿಕಾರವನ್ನು ಘಟಕ (Unit) ಎಂದು ಪರಿಗಣಿಸಿ ನಾಲ್ಕಕ್ಕಿಂತ ಹೆಚ್ಚಿನ ಸಂಖ್ಯೆಯ ಕಾಮಗಾರಿಗಳನ್ನು Randomize ಮಾಡಿದ ನಂತರ ತಂತ್ರಾಂಶದಲ್ಲಿ ಸ್ವಯಂಚಾಲಿತವಾಗಿ ಉಲ್ಲೇಖ (3) ರಲ್ಲಿನ ಸರ್ಕಾರದ ಆದೇಶ ಸಂ:ಸಿಆಸುಇ 01 ಸೆಹಿಮ 2022, ದಿನಾಂಕ:28.12.2022ರಲ್ಲಿ ನಿಗದಿಪಡಿಸಿದ ರೋಸ್ಟರ್ ಬಿಂದುವನ್ನು ಕಾಮಗಾರಿಗಳ ಆಯ್ಕೆಗೆ ಅನ್ವಯಿಸುವುದು ಮತ್ತು ಅದರಂತೆ ಮೀಸಲಾತಿಯನ್ನು ನಿಗದಿಪಡಿಸುವುದು.
2. ಮೇಲಿನಂತೆ ಒಂದು ಸಲ ಕಾಮಗಾರಿಗಳ ಆಯ್ಕೆಗೆ Randomize ಪ್ರಕ್ರಿಯೆ ಕೈಗೊಂಡ ನಂತರ ಮೀಸಲಾತಿಯು ಯಾವ ರೋಸ್ಟರ್ ಬಿಂದುವಿನಲ್ಲಿ ಅಂತ್ಯವಾಗಿರುತ್ತದೆಯೋ, ಮುಂದಿನ ಕಾಮಗಾರಿಗಳ Randomization ಪ್ರಕ್ರಿಯೆಯಲ್ಲಿ ಮೀಸಲಾತಿಯನ್ನು ಅದೇ ರೋಸ್ಟರ್ ಬಿಂದುವಿನಿಂದ ಮುಂದುವರಿಸಿ ನಿಗದಿಪಡಿಸುವುದು.

3. ಮೇಲಿನಂತೆ ನಿಗದಿಪಡಿಸಿದ ಪ್ರಕ್ರಿಯೆಯು ಕರ್ನಾಟಕ ಸಾರ್ವಜನಿಕ ಸಂಗ್ರಹಣೆಗಳಲ್ಲಿ ಪಾರದರ್ಶಕತೆ ಅಧಿನಿಯಮ, 1999ರ ಕಲಂ 2(d) ರಲ್ಲಿ ವ್ಯಾಖ್ಯಾನಿಸಿದ ಎಲ್ಲಾ ಸಂಗ್ರಹಣಾ ಪ್ರಾಧಿಕಾರಗಳು ಕೈಗೊಳ್ಳುವ ನಿರ್ಮಾಣ ಕಾಮಗಾರಿಗಳಿಗೆ ಅನ್ವಯವಾಗುತ್ತದೆ.

ಕರ್ನಾಟಕ ರಾಜ್ಯಪಾಲರ ಆಜ್ಞಾನುಸಾರ  
ಮತ್ತು ಅವರ ಹೆಸರಿನಲ್ಲಿ  
(ಎಲ್.ಕೆ.ಅತೀಕ್ ಐ.ಎ.ಎಸ್ )  
ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ  
ಆರ್ಥಿಕ ಇಲಾಖೆ